



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೧೮, ಫೆಬ್ರವರಿ, ೨೦೨೫(ಮಾಘ, ೨೯, ಶಕವರ್ಷ, ೧೯೪೬) BENGALURU, TUESDAY, 18, FEBRUARY, 2025(MAGHA, 29, SHAKAVARSHA, 1946)	ಸಂ. ೧೦೧ No. 101
-----------------------	--	--------------------

ಕರ್ನಾಟಕ ಸರ್ಕಾರ

ಅಧಿಸೂಚನೆ

ಸಂಖ್ಯೆ:ನಅಇ 284 ಎಂಎಲ್‌ಆರ್ 2021, ಬೆಂಗಳೂರು, ದಿನಾಂಕ 17/02/2025

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 11 ರನ್ವಯ (Karnataka Act 22 of 1964) ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 13 ಶಾಸನ 2012, ಬೆಂಗಳೂರು, ದಿನಾಂಕ 30/08/2012 (Karnataka Act No. 32 of 2012) ರನ್ವಯ ಹಾಗೂ ಸರ್ಕಾರದ ಮಾರ್ಗಸೂಚಿ ಸಂಖ್ಯೆ:ನಅಇ 240 ಎಂಎಲ್‌ಆರ್ 2013, ದಿನಾಂಕ 18/12/2013 ಹಾಗೂ ತಿದ್ದುಪಡಿ ಆದೇಶ ಸಂಖ್ಯೆ:ನಅಇ 21 ಎಂಎಲ್‌ಆರ್ 2016, ದಿನಾಂಕ 09/02/2016ರಲ್ಲಿ ಸ್ಪಷ್ಟಪಡಿಸಿರುವಂತೆ, ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2011ರ ಜನಗಣತಿಯನ್ನಾಧರಿಸಿ, ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣ ಪಂಚಾಯಿತಿಗೆ ವಾರ್ಡುವಾರು ಕರಡು ಮೀಸಲಾತಿಯನ್ನು ಪ್ರಕಟಿಸಲಾಗಿದೆ.

ಈ ಅಧಿಸೂಚನೆಯ ಮೂಲಕ ನ್ಯಾಮತಿ ಪಟ್ಟಣ ಪಂಚಾಯಿತಿಗೆ ವಾರ್ಡುಗಳಿಗೆ ಕರಡು ಮೀಸಲಾತಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ. ಈ ಅಧಿಸೂಚನೆಯನ್ನು ಸರ್ಕಾರಿ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಈ ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಸಲಹೆ/ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ನಿಗದಿತ ದಿನಾಂಕಕ್ಕೆ ಮೊದಲು ಜಿಲ್ಲಾಧಿಕಾರಿ, ದಾವಣಗೆರೆ ಜಿಲ್ಲೆ ಇವರಿಗೆ ಸಲ್ಲಿಸಬೇಕೆಂದು ಈ ಮೂಲಕ ಸೂಚಿಸಲಾಗಿದೆ.

1. ನ್ಯಾಮತಿ ಪಟ್ಟಣ ಪಂಚಾಯಿತಿಯ ವಾರ್ಡ್‌ಗಳ ಸಂಖ್ಯೆ: 11 (ಹನ್ನೊಂದು)
2. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
3. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ/ ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಅನುಬಂಧದ ಕಲಂ 3 ರಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ
(ಟಿ.ಮಂಜುನಾಥ)
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅಧಿಸೂಚನೆ ಸಂಖ್ಯೆ:ನಅಇ 284 ಎಂಎಲ್‌ಆರ್ 2021, ದಿನಾಂಕ 17/02/2025ಕ್ಕೆ ಅನುಬಂಧ

ನ್ಯಾಮತಿ ಪಟ್ಟಣ ಪಂಚಾಯಿತಿ

ಕ್ರಮ ಸಂಖ್ಯೆ	ವಾರ್ಡ್ ಸಂಖ್ಯೆ ಮತ್ತು ಹೆಸರು	ನಿಗದಿಪಡಿಸಲಾದ ಮೀಸಲಾತಿ
(1)	(2)	(3)
1	1-ಸಂಪಿಗೆನಗರ	ಸಾಮಾನ್ಯ
2	2-ಶಿವಾನಂದಪ್ಪ ಬಡಾವಣೆ-1	ಸಾಮಾನ್ಯ
3	3-ಶಿವಾನಂದಪ್ಪ ಬಡಾವಣೆ-2	ಹಿಂದುಳಿದ ವರ್ಗ-ಎ
4	4-ವಿನೋಬನಗರ	ಪರಿಶಿಷ್ಟ ಪಂಗಡ
5	5-ಸಂಗೋಳಿರಾಯಣ್ಣ ಬಡಾವಣೆ	ಸಾಮಾನ್ಯ (ಮಹಿಳೆ)
6	6-ಕುಂಬಾರಬೀದಿ-1 ದಕ್ಷಿಣ ವಿಭಾಗ	ಹಿಂದುಳಿದ ವರ್ಗ-ಬಿ
7	7-ಕುಂಬಾರಬೀದಿ-2 ಉತ್ತರ ವಿಭಾಗ	ಸಾಮಾನ್ಯ
8	8-ನೇತಾಜಿರಸ್ತೆ	ಸಾಮಾನ್ಯ (ಮಹಿಳೆ)
9	9-ಆಜಾದ್ ರಸ್ತೆ	ಸಾಮಾನ್ಯ (ಮಹಿಳೆ)
10	10-ತಿಲಕ ರಸ್ತೆ	ಪರಿಶಿಷ್ಟ ಪಂಗಡ (ಮಹಿಳೆ)
11	11-ಅಂಬೇಡ್ಕರನಗರ	ಪರಿಶಿಷ್ಟ ಜಾತಿ

(ಟಿ.ಮಂಜುನಾಥ)
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ